



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಸೋಮವಾರ, ೧೯, ಫೆಬ್ರವರಿ, ೨೦೨೪(ಮಾಘ, ೩೦ ಶಕವರ್ಷ, ೧೯೪೫) BENGALURU, MONDAY, 19, FEBRUARY, 2024(MAGHA, 30, SHAKAVARSHA, 1945)	ಸಂ. ೯೦ No. 90
---------------------	---	------------------

ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 124 ಸೇಇವಿ 2022

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನಸೌಧ,
ಬೆಂಗಳೂರು, ದಿನಾಂಕ: 17.02.2024

ಸುತ್ತೋಲೆ

ವಿಷಯ: ಕ್ರಿಮಿನಲ್ ನ್ಯಾಯಾಲಯದಲ್ಲಿ ದಂಡನೆಗೆ ಒಳಗಾದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ.

ಉಲ್ಲೇಖ: ಸುತ್ತೋಲೆ ಸಂಖ್ಯೆ: ಸಿಆಸುಇ 09 ಸೇಇವಿ 1995, ದಿನಾಂಕ:26.06.1996.

ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 14(i)ರ ಅನ್ವಯಿಕೆಗೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಉಲ್ಲೇಖಿತ ದಿನಾಂಕ:26.06.1996ರ ಸುತ್ತೋಲೆಯನ್ನು The Deputy Director of Collegiate Education Vs S.Nagoor Meera (AIR 1995 SC 1364) ರ ಪ್ರಕರಣದಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಪ್ರತಿಪಾದಿಸಿದ ತತ್ವಗಳ ಹಿನ್ನೆಲೆಯಲ್ಲಿ ಹೊರಡಿಸಲಾಗಿದೆ.

ಕ್ರಿಮಿನಲ್ ನ್ಯಾಯಾಲಯದಲ್ಲಿ ದಂಡನೆಗೆ ಒಳಗಾದ ಸರ್ಕಾರಿ ನೌಕರನು ಕ್ರಿಮಿನಲ್ ನ್ಯಾಯಾಲಯದ ದಂಡನೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದಾನೆ ಅಥವಾ ಇತರ ವ್ಯವಹಾರಣೆ ಹೂಡಿದ್ದಾನೆ ಅಥವಾ ಮೇಲಿನ ನ್ಯಾಯಾಲಯವು ಕ್ರಿಮಿನಲ್ ನ್ಯಾಯಾಲಯದ ದಂಡನೆ ಆದೇಶವನ್ನು ನಿಲಂಬನೆಯಲ್ಲಿಟ್ಟಿದೆ ಅಥವಾ ಆತನ ಮೇಲ್ಮನವಿ ಇತ್ಯರ್ಥದಲ್ಲಿರುವಾಗ ಜಾಮೀನಿನ ಮೇಲೆ ಬಿಡುಗಡೆ ಪಡೆದಿದ್ದಾನೆ ಎಂಬ ಕಾರಣಕ್ಕಾಗಿ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 14(i) ರನ್ವಯ ಕ್ರಮ ಜರುಗಿಸುವುದನ್ನು ತಡೆ ಹಿಡಿಯದೆ ಸಂವಿಧಾನದ 311(2)ರಡಿ ಎರಡನೇ ಪರಂತುಕದ ಸಮರ್ಥನೆ ಪಡೆದಿರುವ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 14(i) ರನ್ವಯ ಶಿಸ್ತಿನ ಕ್ರಮ ಕೈಗೊಳ್ಳತಕ್ಕದ್ದು ಎಂದು ಮತ್ತೊಮ್ಮೆ ಸ್ಪಷ್ಟಪಡಿಸಲಾಗಿದೆ.

ಉಲ್ಲೇಖಿತ ದಿನಾಂಕ: 26.6.1996ರ ಸುತ್ತೋಲೆ ಹಾಗೂ ಮೇಲೆ ನೀಡಲಾದ ಸೂಚನೆಗಳನ್ನು ಉಲ್ಲಂಘಿಸುವ ಪ್ರಕರಣಗಳಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಜರುಗಿಸತಕ್ಕದ್ದು. ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು

ಕಾರ್ಯದರ್ಶಿಯವರು ಈ ಸೂಚನೆಗಳನ್ನು ಅವರವರ ಕಾರ್ಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನೇಮಕಾತಿ ಮತ್ತು ಶಿಸ್ತುಪ್ರಾಧಿಕಾರಿಗಳ ಗಮನಕ್ಕೆ ತರಲು ಸೂಚಿಸಿದೆ.

(ನಾಗರತ್ನ ವಿ. ಪಾಟೀಲ್)
ಸರ್ಕಾರದ ಅಧೀನ ಕಾರ್ಯದರ್ಶಿ
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ,
(ಸೇವಾ ನಿಯಮಗಳು-2)